



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಮಂಗಳವಾರ, ೧೮, ಫೆಬ್ರವರಿ, ೨೦೨೫(ಮಾಘ, ೨೯, ಶಕವರ್ಷ, ೧೯೪೬) BENGALURU, TUESDAY, 18, FEBRUARY, 2025(MAGHA, 29, SHAKAVARSHA, 1946)	ಸಂ. ೧೦೯ No. 109
-----------------------	--	--------------------

ಕರ್ನಾಟಕ ಸರ್ಕಾರ

ಸಂಖ್ಯೆ:ನಅಇ 254 ಎಂಎಲ್‌ಆರ್ 2024(e).

ಕರ್ನಾಟಕ ಸರ್ಕಾರ ಸಚಿವಾಲಯ,
ವಿಕಾಸ ಸೌಧ,
ಬೆಂಗಳೂರು, ದಿನಾಂಕ:18/02/2025.

ಅಧಿಸೂಚನೆ

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿನ ಚುನಾಯಿತ ಆಡಳಿತ ಮಂಡಳಿಯ ಅವಧಿಯು ದಿನಾಂಕ:19/02/2025 ರಂದು ಮುಕ್ತಾಯಗೊಳ್ಳುತ್ತಿದ್ದು, ಆಡಳಿತಾತ್ಮಕ ಹಿತದೃಷ್ಟಿಯಿಂದ, ಮುಂದಿನ ಹೊಸ ಚುನಾಯಿತ ಆಡಳಿತ ಮಂಡಳಿಯು ಅಸ್ತಿತ್ವಕ್ಕೆ ಬರುವವರೆಗೂ ಕಾರ್ಯನಿರ್ವಹಣೆಗಾಗಿ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕಿರುತ್ತದೆ.

ಆದ್ದರಿಂದ, ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ರ ನಿಯಮ-100 ರನ್ವಯ ಪ್ರದತ್ತವಾಗಿರುವ ಅಧಿಕಾರದನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ ದಿನಾಂಕ:20/02/2025 ರಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ದಾವಣಗೆರೆ ಮಹಾನಗರ ಪಾಲಿಕೆಗೆ ಈ ಕೆಳಕಂಡಂತೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಆದೇಶಿಸಿದೆ:

ಕ್ರ. ಸಂ.	ಮಹಾನಗರ ಪಾಲಿಕೆ	ಅನ್ವಯವಾಗುವ ದಿನಾಂಕ	ಆಡಳಿತಾಧಿಕಾರಿಯ ವಿವರ
1	ದಾವಣಗೆರೆ ಮಹಾನಗರ ಪಾಲಿಕೆ	20/02/2025	ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ,
(ಟಿ ಮಂಜುನಾಥ)

ಸರ್ಕಾರದ ಅಧೀನ ಕಾರ್ಯದರ್ಶಿ,
ನಗರಾಭಿವೃದ್ಧಿ ಇಲಾಖೆ (ಎಂಎ-1&3)

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು